



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಸೋಮವಾರ, ೧೦, ಜೂನ್, ೨೦೨೪(ಜ್ಯೇಷ್ಠ, ೨೦, ಶಕವರ್ಷ, ೧೯೪೬) BENGALURU, MONDAY, 10, JUNE, 2024(JYEISHTA, 20, SHAKAVARSHA, 1946)	ನಂ. ೨೫೯ No. 259
------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಾಇ 41 ಶಾಸನ 2023, ದಿನಾಂಕ:10.06.2024

ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2023 ಇದಕ್ಕೆ 2024ರ ಮೇ ತಿಂಗಳ 21ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024 ರ ಕರ್ನಾಟಕ ಅಧಿನಿಯಮ ಸಂಖ್ಯೆ: 26 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 26

(2024ರ ಜೂನ್ ತಿಂಗಳ 10ನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ (ತಿದ್ದುಪಡಿ) ಅಧಿನಿಯಮ, 2023

(2024ರ ಮೇ ತಿಂಗಳ 21ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮೋದನೆಯನ್ನು ಪಡೆಯಲಾಗಿದೆ)

ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಅಧಿನಿಯಮ, 2002ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಅಧಿನಿಯಮ, 2002 (2003ರ ಕರ್ನಾಟಕ ಅಧಿನಿಯಮ 18)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ (ತಿದ್ದುಪಡಿ) ಅಧಿನಿಯಮ, 2023 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆಬರತಕ್ಕದ್ದು.

2. 3ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಅಧಿನಿಯಮ, 2002 (2003ರ ಕರ್ನಾಟಕ ಅಧಿನಿಯಮ 18)ರ (ಇದರಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ,-

(i) ಖಂಡ (ಎ)ರಲ್ಲಿ "ಜಿಲ್ಲಾಧಿಕಾರಿ, ಬಳ್ಳಾರಿ ಜಿಲ್ಲೆ" ಎಂಬ ಪದಗಳ ಬದಲಾಗಿ "ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ii) ಖಂಡ (ಸಿ)ಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಸಿ) ಆಯುಕ್ತರು, ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು."

(iii) ಖಂಡ (ಎಫ್)ಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಎಫ್) ಸೂಪರಿಂಟೆಂಡೆಂಟ್ ಆಫ್ ಪೊಲೀಸ್, ವಿಜಯನಗರ ಜಿಲ್ಲೆ."

(iv) ಖಂಡ (ಹೆಚ್)ಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಎಚ್) ಅಧೀಕ್ಷಕ ಪುರಾತತ್ವಜ್ಞ, ಭಾರತ ಪುರಾತತ್ವ ಸರ್ವೇಕ್ಷಣೆ, ಹಂಪಿ ವೃತ್ತ, ಕಮಲಾಪುರ."

(v) ಖಂಡ (ಐ) ಯನ್ನು ಬಿಟ್ಟುಬಿಡತಕ್ಕದ್ದು;

(vi) ಖಂಡ (ಜೆ)ಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಜೆ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತಿ, ವಿಜಯನಗರ ಜಿಲ್ಲೆ."

(vii) ಖಂಡ (ಎಲ್)ಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಎಲ್) ಅರಣ್ಯ ಉಪ ಸಂರಕ್ಷಕ, ವಿಜಯನಗರ ಜಿಲ್ಲೆ"; ಮತ್ತು

(viii) ಖಂಡ (ಪಿ)ಗೆ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಪಿ) ಪರಿಸರ ಅಧಿಕಾರಿ, ವಿಜಯನಗರ ಜಿಲ್ಲೆ."

3. 6ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 6ನೇ ಪ್ರಕರಣದಲ್ಲಿನ (3)ನೇ ಉಪಪ್ರಕರಣದಲ್ಲಿ,-

(i) ಖಂಡ (ಎಎ)ರಲ್ಲಿರುವ "ಬಳ್ಳಾರಿ ಜಿಲ್ಲೆಯ ಪ್ರಭಾರದಲ್ಲಿರುವ ಸಚಿವರು" ಎಂಬ ಪದಗಳ ಬದಲಾಗಿ "ವಿಜಯನಗರ ಜಿಲ್ಲೆಯ ಪ್ರಭಾರದಲ್ಲಿರುವ ಸಚಿವರು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ii) ಖಂಡ (ಬಿ)ರಲ್ಲಿರುವ "ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರದಲ್ಲಿರುವ ಸಚಿವರು" ಎಂಬ ಪದಗಳ ಬದಲಾಗಿ "ನಗರಾಭಿವೃದ್ಧಿ ಇಲಾಖೆಯ ಪ್ರಭಾರದಲ್ಲಿರುವ ಸಚಿವರು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(iii) ಖಂಡ (ಎಫ್)ರಲ್ಲಿರುವ "ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರದಲ್ಲಿರುವ ಸರ್ಕಾರದ ಕಾರ್ಯದರ್ಶಿ" ಎಂಬ ಪದಗಳಿಗೆ ಬದಲಾಗಿ "ನಗರಾಭಿವೃದ್ಧಿ ಇಲಾಖೆಯ ಪ್ರಭಾರದಲ್ಲಿರುವ ಸರ್ಕಾರದ ಕಾರ್ಯದರ್ಶಿ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

4. 11ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 11ನೇ ಪ್ರಕರಣದಲ್ಲಿನ (1)ನೇ ಉಪಪ್ರಕರಣದ (i), (ii), (iii), (iv), (v) ಮತ್ತು (viii)ನೇ ಖಂಡಗಳಲ್ಲಿ "ಅಭಿವೃದ್ಧಿ ಯೋಜನೆ" ಎಂಬ ಪದಗಳು ಬರುವ ಕಡೆಗಳೆಲ್ಲಾ "ಮಾಸ್ಟರ್ ಪ್ಲಾನ್" ಎಂಬ ಪದಗಳನ್ನು ಪ್ರತ್ಯಯಗಳೊಂದಿಗೆ ಪ್ರತಿಯೋಜಿಸತಕ್ಕದ್ದು.

5. 23ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 23ನೇ ಪ್ರಕರಣದಲ್ಲಿನ (1)ನೇ ಉಪಪ್ರಕರಣದಲ್ಲಿ "ಅಭಿವೃದ್ಧಿ ಯೋಜನೆಗಳು" ಎಂಬ ಪದಗಳಿಗೆ ಬದಲಾಗಿ "ಮಾಸ್ಟರ್ ಪ್ಲಾನ್" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

6. 36ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 36ನೇ ಪ್ರಕರಣದಲ್ಲಿನ (3)ನೇ ಉಪಪ್ರಕರಣವನ್ನು ಬಿಟ್ಟುಬಿಡತಕ್ಕದ್ದು.

7. ಅನುಸೂಚಿಯ ತಿದ್ದುಪಡಿ.- ಮೂಲ ಅಧಿನಿಯಮದ ಅನುಸೂಚಿಯಲ್ಲಿನ,-

(i) ಭಾಗ-ಬಿ ಮತ್ತು ಭಾಗ-ಸಿ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"ಭಾಗ-ಬಿ

ರಕ್ಷಾ ವಲಯ

ಕೋರ್ ಪ್ರದೇಶ ವಲಯದ ಪರಿಮಿತಿಗಳಿಂದಾಚೆಗೆ ಎಲ್ಲಾ ಪಕ್ಕಗಳಲ್ಲೂ 1 ಕಿ.ಮೀ ವರೆಗೆ ವಿಸ್ತರಿಸಿದ 53.15 ಚ.ಕಿ.ಮೀ ಪ್ರದೇಶ.

"ಭಾಗ-ಸಿ

ಹೊರ ಪ್ರದೇಶ ವಲಯ

ರಕ್ಷಾ ಪ್ರದೇಶ ವಲಯದ ಪರಿಮಿತಿಗಳಿಂದಾಚೆಗೆ ಎಲ್ಲಾ ಪಕ್ಕಗಳಲ್ಲೂ 1 ಕಿ.ಮೀ ವರೆಗೆ ವಿಸ್ತರಿಸಿದ ಮತ್ತು 141.51 ಚ.ಕಿ.ಮೀ ಪ್ರದೇಶ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ

ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್

ಸರ್ಕಾರದ ಕಾರ್ಯದರ್ಶಿ

ಸಂಸದೀಯ ವ್ಯವಹಾರಗಳು ಮತ್ತು

ಶಾಸನ ರಚನೆ ಇಲಾಖೆ.

PARLIAMENTARY AFFAIRS AND LEGISLATION SECRETARIAT
NOTIFICATION**NO. DPAL 41 SHASANA 2023, BENGALURU, DATED:10.06.2024**

ಭಾರತ ಸಂವಿಧಾನದ ಅನುಚ್ಛೇದ 348ರ ಖಂಡ (3)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ (ತಿದ್ದುಪಡಿ) ಅಧಿನಿಯಮ, 2023 (2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 26) ರ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.-

KARNATAKA ACT NO. 26 OF 2024(First Published in the Karnataka Gazette Extra-ordinary on the 10th day of June 2024)**THE HAMPI WORLD HERITAGE AREA MANAGEMENT AUTHORITY,
(AMENDMENT) ACT, 2023**(Received the assent of the Governor on the 21st day of May 2024)

An Act further to amend the Hampi World Heritage Area Management Authority Act, 2002.

Whereas it is expedient further to amend the Hampi World Heritage Area Management Authority Act, 2002 (Karnataka Act 18 of 2003) for the purposes hereinafter appearing;

Be it enacted by the Karnataka State Legislature in the seventy fourth year of the Republic of India as follows:-

1. Short title and commencement.- (1) This Act may be called the Hampi World Heritage Area Management Authority (Amendment) Act, 2023.

(2) It shall come into force at once.

2. Amendment of section 3.- In the Hampi World Heritage Area Management Authority Act, 2002 (Karnataka Act 18 of 2003), (hereinafter referred to as the Principal Act), in section 3, in sub-section (3),-

(i) in clause (a), for the words “the Deputy Commissioner of Bellary District”, the words “The Deputy Commissioner of Vijayanagara District” shall be substituted;

(ii) for clause (c), the following shall be substituted, namely:-

“(c) The Commissioner, Department of Archaeology, Museums and Heritage, Mysuru.”

- (iii) for clause (f), the following shall be substituted, namely:-
“(f) Superintendent of Police, Vijayanagara District”
- (iv) for clause (h), the following shall be substituted, namely:-
“(h) Superintending Archaeologist, Archaeological survey of India,
Hampi circle, Kamalapur”
- (v) clause (i) shall be omitted;
- (vi) for clause (j), the following shall be substituted, namely:-
“(j)The Chief Executive Officer, Zilla Panchayat, Vijayanagara
District”
- (vii) for clause (l), the following shall be substituted, namely:-
“(l) The Deputy Conservator of Forest, Vijayanagara District”; and
- (viii) for clause (p), the following shall be substituted, namely:-
“(p) The Environmental Officer, Vijayanagara District”.

3. Amendment of section 6.- In section 6 of the Principal Act, in sub-section (3),-

- (i) in clause (aa), for the words “The Minister in charge of Bellary District”, the words “The Minister in charge of Vijayanagara District” shall be substituted;
- (ii) in clause (b), for the words “The Minister in charge of Kannada and Culture”, the words “The Minister in charge Urban Development” shall be substituted; and
- (iii) in clause (f), for the words “The Secretary to Government, in charge of Kannada and Culture Department”, the words “The Secretary to Government, in charge of Urban Development Department” shall be substituted.

4. Amendment of section 11.- In section 11 of the Principal Act, in sub-section (1), in clauses (i), (ii), (iii), (iv), (v), and (viii) for the words “Development Plan” wherever they occur the words “Master Plan” shall be substituted.

5. Amendment of section 23.- In section 23 of the Principal Act, in sub-section (1), for the words “Development Plan”, the words “Master Plan” shall be substituted.

6. Amendment of section 36.- In section 36 of the Principal Act, sub-section (3), shall be omitted.

7. Amendment of Schedule.- In the Schedule of the Principal Act,-
(i) for Part-B and Part-C the following shall be substituted, namely:-

**“Part-B
Buffer Zone**

53.15 sq. km. of area extending upto 1 km beyond the limits of the Core Area Zone on all sides.

**Part-C
Peripheral Zone**

141.51 sq.km.of area extending upto 1 km and beyond the limits of the Buffer area Zone on all sides.”

The above translation of ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ (ತಿದ್ದುಪಡಿ) ಅಧಿನಿಯಮ, 2023 (2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 26) be published in the official Gazette under clause (3) of Article 348 of the constitution of India.

**THAAWARCHAND GEHLOT
GOVERNOR OF KARNATAKA**

By Order and in the name of
the Governor of Karnataka,

(G. SRIDHAR)
Secretary to Government
Department of Parliamentary
Affairs and Legislation